



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಶುಕ್ರವಾರ, ೦೪ ಜುಲೈ, ೨೦೨೫ (ಆಷಾಢ ೧೩, ಶಕವರ್ಷ ೧೯೪೭) BENGALURU, FRIDAY, 04 JULY, 2025 (ASHADHA 13, SHAKAVARSHA 1947)	ಸಂ. ೩೮೮ No. 388
-----------------------	-----------------------------------------------------------------------------------------------------------------------------	--------------------

## ಕರ್ನಾಟಕ ಸರ್ಕಾರ

ಸಂಖ್ಯೆ: ಹೆಚ್‌ಡಿ 220 ಪಿಸಿಇ 2025

ಕರ್ನಾಟಕ ಸರ್ಕಾರದ ಸಚಿವಾಲಯ,  
ವಿಧಾನ ಸೌಧ,  
ಬೆಂಗಳೂರು, ದಿನಾಂಕ: 04.07.2025

## ಅಧಿಸೂಚನೆ

ಸರ್ಕಾರದ ಅಧಿಸೂಚನೆ ಸಂಖ್ಯೆ: ಹೆಚ್‌ಡಿ 220 ಪಿಸಿಇ 2025, ದಿನಾಂಕ: 05.06.2025ರಲ್ಲಿ, ದಿನಾಂಕ: 04.06.2025ರಲ್ಲಿ, ಆರ್.ಸಿ.ಬಿ. ತಂಡದ ವಿಜಯೋತ್ಸವ ಅಭಿನಂದನಾ ಸಮಾರಂಭ ನಡೆಯುವ ಸಂದರ್ಭದಲ್ಲಿ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ಪುಶಿತ ಹಾಗೂ ಮೃತಪಟ್ಟವರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ ಮತ್ತು ಈ ಪ್ರಕರಣದಲ್ಲಿ ಲೋಪ ಉಂಟಾಗಿದ್ದಲ್ಲಿ ಉಂಟಾಗಿರಬಹುದಾದ ಲೋಪಗಳ ಕುರಿತು, ಈ ಲೋಪಕ್ಕೆ ಕಾರಣರಾದವರ ಬಗ್ಗೆ ಹಾಗೂ ನಿರ್ಲಕ್ಷ್ಯತೆಯಿಂದ ಉಂಟಾಗಿದೆಯೇ ಎಂಬ ಬಗ್ಗೆ ಸಮಗ್ರವಾದ ವಿಚಾರಣೆ ನಡೆಸುವ ಸಲುವಾಗಿ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಜಾನ್ ಮೈಕಲ್ ಕುನ್ಯಾ ರವರ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗವನ್ನು ರಚಿಸಿ, ಅಧಿಸೂಚನೆ ಹೊರಡಿಸಲಾಗಿತ್ತು.

ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಜಾನ್ ಮೈಕಲ್ ಕುನ್ಯಾ ರವರ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗದ ಪತ್ರ ಸಂಖ್ಯೆ: HD/INQ-COM/CSS/51/2025-26, ದಿನಾಂಕ: 04.07.2025ರಲ್ಲಿ ಆಯೋಗದ ಅವಧಿಯು ದಿನಾಂಕ: 04.07.2025ಕ್ಕೆ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ, ಸದರಿ ವಿಚಾರಣಾ ಆಯೋಗದ ಅವಧಿಯನ್ನು ದಿನಾಂಕ: 10.07.2025ರವರೆಗೆ ವಿಸ್ತರಿಸುವಂತೆ ಕೋರಿರುತ್ತಾರೆ.

ಆದುದರಿಂದ, ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಜಾನ್ ಮೈಕಲ್ ಕುನ್ಯಾ ರವರ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗದ ಕೋರಿಕೆಯಂತೆ, ದಿನಾಂಕ: 04.07.2025 ರಿಂದ 10.07.2025ರವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

(ಕುಮಟಾ ಪ್ರಕಾಶ್)

ಸರ್ಕಾರದ ಉಪ ಕಾರ್ಯದರ್ಶಿ,  
ಒಳಾಡಳಿತ ಇಲಾಖೆ (ಕಾನೂನು & ಸುವ್ಯವಸ್ಥೆ)  
☎080-2203 3707, email: [aslo-home@karnataka.gov.in](mailto:aslo-home@karnataka.gov.in)

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು

(೧)

R.N.I. No. KARBIL/2001/47147 POSTAL REGN. No. RNP/KA/BGS/2202/2017-19  
Licensed to post without prepayment WPP No. 297